



ಕರ್ನಾಟಕ ರಾಜ್ಯಪತ್ರ

ಅಧಿಕೃತವಾಗಿ ಪ್ರಕಟಿಸಲಾದುದು
ವಿಶೇಷ ರಾಜ್ಯ ಪತ್ರಿಕೆ

ಭಾಗ - ೪ ಎ Part - IV A	ಬೆಂಗಳೂರು, ಮಂಗಳವಾರ, ೧೨, ಅಕ್ಟೋಬರ್, ೨೦೨೧ (ಆಶ್ವಯುಜ, ೨೦, ಶಕವರ್ಷ, ೧೯೪೩) BENGALURU, TUESDAY, 12, OCTOBER, 2021 (ASHWAYUJA, 20, SHAKAVARSHA, 1943)	ನಂ. ೮೩೪ No. 834
--------------------------	---	--------------------

ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಸಚಿವಾಲಯ
ಅಧಿಸೂಚನೆ

ಸಂಖ್ಯೆ: ಸಂವ್ಯಾಶಾ 33 ಶಾಸನ 2021, ದಿನಾಂಕ: 12.10.2021

ಕರ್ನಾಟಕ ಸ್ಥಳೀಯ ನಿಧಿ ಪ್ರಾಧಿಕಾರಗಳ ಆರ್ಥಿಕ ಹೊಣೆಗಾರಿಕೆ (ತಿದ್ದುಪಡಿ) ವಿಧೇಯಕ, 2021 ಇದಕ್ಕೆ 2021ರ ಅಕ್ಟೋಬರ್ ತಿಂಗಳ 11ನೇ ದಿನಾಂಕದಂದು ರಾಜ್ಯಪಾಲರ ಒಪ್ಪಿಗೆ ದೊರೆತಿದ್ದು, ಸಾಮಾನ್ಯ ತಿಳುವಳಿಕೆಗಾಗಿ ಇದನ್ನು 2021 ರ ಕರ್ನಾಟಕ ಅಧಿನಿಯಮ ಸಂಖ್ಯೆ: 41 ಎಂಬುದಾಗಿ ಕರ್ನಾಟಕ ರಾಜ್ಯ ಪತ್ರದ ವಿಶೇಷ ಸಂಚಿಕೆಯಲ್ಲಿ (ಭಾಗ-IV) ಪ್ರಕಟಿಸಬೇಕೆಂದು ಆದೇಶಿಸಲಾಗಿದೆ.

2021 ರ ಕರ್ನಾಟಕ ಅಧಿನಿಯಮ ಸಂಖ್ಯೆ: 41

(2021 ರ ಅಕ್ಟೋಬರ್ ತಿಂಗಳ 12ನೇ ದಿನಾಂಕದಂದು ಕರ್ನಾಟಕ ರಾಜ್ಯಪತ್ರದ ವಿಶೇಷ ಸಂಚಿಕೆಯಲ್ಲಿ ಮೊದಲು ಪ್ರಕಟವಾಗಿದೆ)

**ಕರ್ನಾಟಕ ಸ್ಥಳೀಯ ನಿಧಿ ಪ್ರಾಧಿಕಾರಗಳ ಆರ್ಥಿಕ ಹೊಣೆಗಾರಿಕೆ (ತಿದ್ದುಪಡಿ)
ಅಧಿನಿಯಮ, 2021**

(2021 ರ ಅಕ್ಟೋಬರ್ ತಿಂಗಳ 11ನೇ ದಿನಾಂಕದಂದು ರಾಜ್ಯ ಪಾಲರಿಂದ ಒಪ್ಪಿಗೆಯನ್ನು ಪಡೆಯಲಾಗಿದೆ)

ಕರ್ನಾಟಕ ಸ್ಥಳೀಯ ನಿಧಿ ಪ್ರಾಧಿಕಾರಗಳ ಆರ್ಥಿಕ ಹೊಣೆಗಾರಿಕೆ ಅಧಿನಿಯಮ, 2003ನ್ನು ತಿದ್ದುಪಡಿ ಮಾಡಲು ಒಂದು ಅಧಿನಿಯಮ.

ಇಲ್ಲಿ ಇನ್ನುಮುಂದೆ ಕಂಡು ಬರುವ ಉದ್ದೇಶಗಳಿಗಾಗಿ ಕರ್ನಾಟಕ ಸ್ಥಳೀಯ ನಿಧಿ ಪ್ರಾಧಿಕಾರಗಳ ಆರ್ಥಿಕ ಹೊಣೆಗಾರಿಕೆ ಅಧಿನಿಯಮ, 2003ನ್ನು (2003ರ ಕರ್ನಾಟಕ ಅಧಿನಿಯಮ 41) ತಿದ್ದುಪಡಿ ಮಾಡುವುದು ಯುಕ್ತವಾಗಿರುವುದರಿಂದ;

ಇದು ಭಾರತ ಗಣರಾಜ್ಯದ ಎಪ್ಪತ್ತೆರಡನೇ ವರ್ಷದಲ್ಲಿ ಕರ್ನಾಟಕ ರಾಜ್ಯ ವಿಧಾನ ಮಂಡಲದಿಂದ ಈ ಮುಂದಿನಂತೆ ಅಧಿನಿಯಮಿತವಾಗಲಿ:-

1. ಸಂಕ್ಷಿಪ್ತ ಹೆಸರು ಮತ್ತು ಪ್ರಾರಂಭ.- (1) ಈ ಅಧಿನಿಯಮವನ್ನು ಕರ್ನಾಟಕ ಸ್ಥಳೀಯ ನಿಧಿ ಪ್ರಾಧಿಕಾರಗಳ ಆರ್ಥಿಕ ಹೊಣೆಗಾರಿಕೆ (ತಿದ್ದುಪಡಿ) ಅಧಿನಿಯಮ, 2021 ಎಂದು ಕರೆಯತಕ್ಕದ್ದು.

(2) ಇದು ಈ ಕೂಡಲೇ ಜಾರಿಗೆ ಬರತಕ್ಕದ್ದು.

2. 6ನೇ ಪ್ರಕರಣದ ತಿದ್ದುಪಡಿ.- ಕರ್ನಾಟಕ ಸ್ಥಳೀಯ ನಿಧಿ ಪ್ರಾಧಿಕಾರಗಳ ಆರ್ಥಿಕ ಹೊಣೆಗಾರಿಕೆ ಅಧಿನಿಯಮ, 2003ರ (2003ರ ಕರ್ನಾಟಕ ಅಧಿನಿಯಮ 41) 6ನೇ ಪ್ರಕರಣದಲ್ಲಿ,-

(1) (1)ನೇ ಉಪಪ್ರಕರಣದಲ್ಲಿ “ರಾಜ್ಯ ಲೆಕ್ಕಪತ್ರಗಳ ಇಲಾಖೆಯು,” ಎಂಬ ಪದಗಳ ಬದಲಾಗಿ ಮತ್ತು ಅಲ್ಪವಿರಾಮ ಚಿಹ್ನೆಗೆ “ಪಂಚಾಯತ್ ರಾಜ್ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ಹಾಗೂ ನಗರ ಸ್ಥಳೀಯ ಸಂಸ್ಥೆಗಳಿಗೆ ಸಂಬಂಧಿಸಿದಂತೆ ನಗರಾಭಿವೃದ್ಧಿ ಇಲಾಖೆಯು” ಎಂಬ ಪದಗಳನ್ನು ಪ್ರತಿಯೋಜಿಸತಕ್ಕದ್ದು; ಮತ್ತು

(2) (2)ನೇ ಉಪಪ್ರಕರಣದಲ್ಲಿ “ರಾಜ್ಯ ಲೆಕ್ಕಪತ್ರಗಳ ಇಲಾಖೆಯು” ಎಂಬ ಪದಗಳ ಬದಲಾಗಿ “ಪಂಚಾಯತ್ ರಾಜ್ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ಹಾಗೂ ನಗರ ಸ್ಥಳೀಯ ಸಂಸ್ಥೆಗಳಿಗೆ ಸಂಬಂಧಿಸಿದಂತೆ ನಗರಾಭಿವೃದ್ಧಿ ಇಲಾಖೆಯು” ಎಂಬ ಪದಗಳನ್ನು ಪ್ರತಿಯೋಜಿಸತಕ್ಕದ್ದು.

ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ
ಮತ್ತು ಅವರ ಹೆಸರಿನಲ್ಲಿ,

ಜಿ.ಶ್ರೀಧರ್

ಸರ್ಕಾರದ ಕಾರ್ಯದರ್ಶಿ,
ಸಂಸದೀಯ ವ್ಯವಹಾರಗಳು ಮತ್ತು
ಶಾಸನ ರಚನೆ ಇಲಾಖೆ.

**PARLIAMENTARY AFFAIRS AND LEGISLATION SECRETARIAT
NOTIFICATION**

NO. DPAL 33 SHASANA 2021, BENGALURU, DATED: 12.10.2021

ಭಾರತ ಸಂವಿಧಾನದ ಅನುಚ್ಛೇದ 348ರ ಖಂಡ (3)ರ ಅಡಿಯಲ್ಲಿ ರಾಜ್ಯಪಾಲರಿಂದ ಅಧಿಕೃತಗೊಳಿಸಿದ ಕರ್ನಾಟಕ ಸ್ಥಳೀಯ ನಿಧಿ ಪ್ರಾಧಿಕಾರಗಳ ಆರ್ಥಿಕ ಹೊಣೆಗಾರಿಕೆ (ತಿದ್ದುಪಡಿ) ಅಧಿನಿಯಮ, 2021 (2021ರ ಕರ್ನಾಟಕ ಅಧಿನಿಯಮ ಸಂಖ್ಯೆ: 41) ನ ಭಾಷಾಂತರವನ್ನು ಅಧಿಕೃತ ಆಂಗ್ಲ ಪಠ್ಯವೆಂದು ಕರ್ನಾಟಕ ರಾಜ್ಯಪತ್ರದ ವಿಶೇಷ ಸಂಚಿಕೆಯಲ್ಲಿ (ಭಾಗ-IV) ಪ್ರಕಟಿಸಬೇಕೆಂದು ಆದೇಶಿಸಲಾಗಿದೆ.

KARNATAKA ACT NO.41 OF 2021

(First Published in the Karnataka Gazette Extra-ordinary on the 12th day of
October 2021)

**THE KARNATAKA LOCAL FUND AUTHORITIES FISCAL RESPONSIBILITY
(AMENDMENT) ACT, 2021**

(Received the assent of the Governor on the 11th day of October, 2021)

An Act to amend the Karnataka Local Fund Authorities Fiscal Responsibility Act, 2003.

Whereas it is expedient to amend the Karnataka Local Fund Authorities Fiscal Responsibility Act, 2003 (Karnataka Act 41 of 2003) for the purposes hereinafter appearing:

Be it enacted by the Karnataka State Legislature in the seventy second year of the republic of India as follows:-

1. Short title and Commencement.- (1) This Act may be called the Karnataka Local Fund Authorities Fiscal Responsibility (Amendment) Act, 2021.

(2) It shall come into force at once.

2. Amendment of section 6.- In the Karnataka Local Fund Authorities Fiscal Responsibility Act, 2003 (Karnataka Act 41 of 2003), in section 6,-

(1) in sub-section (1), for the words "The State Accounts Department", the words "The Rural Development and Panchayat Raj Department in respect of Panchayat Raj institutions and Urban Development Department in respect of Urban Local Bodies", shall be substituted; and

(2) in sub-section (2), for the words "The State Accounts Department may", the words "The Rural Development and Panchayat Raj Department in respect of

೪

Panchayat Raj institutions and Urban Development Department in respect of Urban Local Bodies shall", shall be substituted.

The above translation of ಕರ್ನಾಟಕ ಸ್ಥಳೀಯ ನಿಧಿ ಪ್ರಾಧಿಕಾರಗಳ ಅರ್ಥಿಕ ಹೊಣೆಗಾರಿಕೆ (ತಿದ್ದುಪಡಿ) ಅಧಿನಿಯಮ, 2021 (2021 ರ ಕರ್ನಾಟಕ ಅಧಿನಿಯಮ ಸಂಖ್ಯೆ: 41) be published in the official Gazette under clause (3) of Article 348 of the Constitution of India.

THAAWARCHAND GEHLOT
GOVERNOR OF KARNATAKA

By Order and in the name of
the Governor of Karnataka,

G.SRIDHAR
Secretary to Government
Department of Parliamentary
Affairs and Legislation